



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಶುಕ್ರವಾರ, ೨೪, ಮೇ, ೨೦೨೪ (ಜ್ಯೇಷ್ಠ, ೦೩, ಶಕವರ್ಷ, ೧೯೪೬) BENGALURU, FRIDAY, 24, MAY, 2024 (JYAISTHA, 03, SHAKAVARSHA, 1946)	ಸಂ. ೨೪೪ No. 244
-----------------------	--	--------------------

ಕರ್ನಾಟಕ ಸರ್ಕಾರ

ಸಂಖ್ಯೆ: ಹೆಚ್ ಡಿ 99 ಪಿಸಿಇ 2023

ಕರ್ನಾಟಕ ಸರ್ಕಾರದ ಸಚಿವಾಲಯ,
ವಿಧಾನ ಸೌಧ,
ಬೆಂಗಳೂರು, ದಿನಾಂಕ: 24.05.2024

ಅಧಿಸೂಚನೆ

1. ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಇತರ ಇಲಾಖೆಗಳು ಹಾಗೂ ಈ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಂಸ್ಥೆಗಳಲ್ಲಿ ಔಷಧಿ, ಉಪಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳು ಹಾಗೂ ಇತ್ಯಾದಿ ವಿಷಯಗಳ ಕುರಿತು 2021ರ ಜುಲೈ- ಆಗಸ್ಟ್ ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರವಾದ ಆರೋಪಗಳ ಬಗ್ಗೆ ತನಿಖೆಯನ್ನು ನಡೆಸಲು Commission of Inquiry Act 1952 ರ ನಿಯಮ 3 ಉಪನಿಯಮ 1 ರಲ್ಲಿ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಜಾನ್ ಮೈಕಲ್ ಕುನ್ಹಾ ಇವರ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ನೇಮಿಸಿ 03 ತಿಂಗಳೊಳಗಾಗಿ ವರದಿ ಸಲ್ಲಿಸುವಂತೆ ದಿನಾಂಕ: 25.08.2023ರಂದು ಅಧಿಸೂಚನೆ ಹೊರಡಿಸಲಾಗಿರುತ್ತದೆ ಹಾಗೂ ದಿನಾಂಕ: 07.10.2023ರ ಅಧಿಸೂಚನೆಯಲ್ಲಿ ಸದರಿ ವಿಚಾರಣಾ ಆಯೋಗಕ್ಕೆ (Terms of References) ಅಂಶಗಳನ್ನು ನಿಗದಿಪಡಿಸಲಾಗಿರುತ್ತದೆ.

2. ತದನಂತರ ದಿನಾಂಕ: 22.11.2023ರ ಅಧಿಸೂಚನೆಯಲ್ಲಿ ವಿಚಾರಣಾ ಆಯೋಗದ ಅವಧಿಯನ್ನು ದಿನಾಂಕ: 24.05.2024ರವರೆಗೆ ವಿಸ್ತರಿಸಲಾಗಿತ್ತು.

3. ಕೋವಿಡ್-19ರ ವಿಚಾರಣಾ ಆಯುಕ್ತರು, ನ್ಯಾಯಮೂರ್ತಿ ಶ್ರೀ ಜಾನ್ ಮೈಕಲ್ ಕುನ್ಹಾ, ನಿವೃತ್ತ ನ್ಯಾಯಾಧೀಶರು, ಘನವೆತ್ತ ಉಚ್ಚ ನ್ಯಾಯಾಲಯ, ಕರ್ನಾಟಕ ಇವರ ಪತ್ರ ಸಂಖ್ಯೆ: ಆ.ಇ/ಕೋವಿಡ್-19/ವಿಚಾರಣಾ ಆಯೋಗ/70/2023-24, ದಿನಾಂಕ: 10.04.2024ರ ಮನವಿಯಲ್ಲಿ, ಸದರಿ ವಿಚಾರಣಾ ಆಯೋಗದ ಅವಧಿಯು ದಿನಾಂಕ: 24.05.2024ಕ್ಕೆ ಕೊನೆಗೊಳ್ಳಲಿರುವುದರಿಂದ, ದಿನಾಂಕ: 25.05.2024 ರಿಂದ 31.08.2024 ರವರೆಗೆ ವಿಚಾರಣಾ ಆಯೋಗವನ್ನು ವಿಸ್ತರಿಸಲು ಕೋರಿರುತ್ತಾರೆ.

4. ಆದುದರಿಂದ, ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಜಾನ್ ಮೈಕಲ್ ಕುನ್ಹಾ ಇವರ ನೇತೃತ್ವದ, ಕೋವಿಡ್-19ರ ವಿಚಾರಣಾ ಆಯೋಗ ಇವರ ಕೋರಿಕೆಯಂತೆ, ಆಯೋಗದ ಅವಧಿಯನ್ನು ದಿನಾಂಕ:25.05.2024 ರಿಂದ 31.08.2024 ರವರೆಗೆ ವಿಸ್ತರಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ

(ನಾಗರಾಜು ಎಸ್.)

ಸರ್ಕಾರದ ಅಧೀನ ಕಾರ್ಯದರ್ಶಿ
ಒಳಾಡಳಿತ ಇಲಾಖೆ(ಕಾನೂನು ಮತ್ತು ಸುವ್ಯವಸ್ಥೆ)